


**ವೆಬ್‌ಸೈಟ್‌ನಲ್ಲಿ ಪ್ರಕಟಿಸಲು ಕಚೇರಿಯ ಮಾಹಿತಿ      ಮಾರ್ಚ್-2018**

**ಸಂಸ್ಥೆಯ ವಿವರ, ಕಾರ್ಯವ್ಯಾಪ್ತಿ ಮತ್ತು ಜವಾಬ್ದಾರಿಗಳು.**

**ಕಾರ್ಯಾಲಯದ ಹೆಸರು:** ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿ.ಪಂ) ಕಾರವಾರ ರವರ ಕಚೇರಿ  
**ಕಾರ್ಯಾಲಯದ ವ್ಯಾಪ್ತಿ:** ಕಾರವಾರ ತಾಲೂಕು.  
**ಕಾರ್ಯಾಲಯದ ಮುಖ್ಯಸ್ಥರು:** ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿ. ಪಂ) ಕಾರವಾರ.

**ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿಲ್ಲಾ ಪಂಚಾಯತ್) ಕಾರವಾರ, ಉತ್ತರಕನ್ನಡ. ಇವರ ಕಚೇರಿಯ ಕಾರ್ಯಸಂಘಟನಾ ಪಟ್ಟಿ:**



**ಅಧಿಕಾರಿ, ಸಿಬ್ಬಂದಿಗಳ ಕಾರ್ಯವ್ಯಾಪ್ತಿ ಹಾಗೂ ಜವಾಬ್ದಾರಿ**

**ತೋಟಗಾರ:**

ಕಚೇರಿಯ ಆವರಣದ ಉದ್ಯಾನವನವನ್ನು ಅಭಿವೃದ್ಧಿಪಡಿಸುವುದು, ಕಡತ ಮತ್ತು ಟಿಪ್ಪಣಿಗಳನ್ನು ಶಾಖೆಗಳಿಗೆ ತೆಗೆದುಕೊಂಡು ಹೋಗುವುದು, ಪತ್ರಗಳ ವಿತರಣೆ, ಅಂಚೆ ಕಚೇರಿಗೆ ಹೋಗಿಬರುವುದು, ಸರ್ಕಾರಿ ಸುತ್ತೋಲೆಗಳನ್ನು ಸಿಬ್ಬಂದಿಗಳಿಗೆ ವಿತರಿಸುವುದು, ಬಿಲ್ಲುಗಳನ್ನು ಖಜಾನೆಗೆ ಸಲ್ಲಿಸುವುದು, ಮೇಲಧಿಕಾರಿಗಳ ಆದೇಶ ಪಾಲಿಸುವುದು, ಕೆಲಸದ ಅವಧಿಯಲ್ಲಿ ಕಡ್ಡಾಯವಾಗಿ ಸಮವಸ್ತ್ರ ಧರಿಸತಕ್ಕದ್ದು.

**ತೋಟಗಾರಿಕೆ ಸಹಾಯಕರು:**

ಸಹಾಯಕ ತೋಟಗಾರಿಕೆ ಅಧಿಕಾರಿರವರ ಎಲ್ಲ ಕೆಲಸಗಳಲ್ಲಿ ಸಹಕಾರ ನೀಡುವುದು, ಎಲ್ಲ ಯೋಜನೆಗಳ ಪರಿಕರಗಳನ್ನು ಫಲಾನುಭವಿಗಳಿಗೆ ವಿತರಿಸುವ ಕ್ರಮ ಕೈಗೊಳ್ಳುವುದು, ಮೇಲಧಿಕಾರಿಗಳ ಆದೇಶ ಪಾಲಿಸುವುದು.

**ಸಹಾಯಕ ತೋಟಗಾರಿಕೆ ಅಧಿಕಾರಿ:**

ರಾಜ್ಯವಲಯ, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ವಿಶೇಷ ಯೋಜನೆಗಳ ಕಡತಗಳ ನಿರ್ವಹಣೆ ಹಾಗೂ ಎಂಪಿಕ್ ಸಿದ್ಧಪಡಿಸುವುದು, ಎಲ್ಲ ಯೋಜನೆಗಳ ಮಾರ್ಗಸೂಚಿಗಳನ್ವಯ ಯೋಜನೆಗಳ ಅನುಷ್ಠಾನ ಕ್ರಮ ಕೈಗೊಳ್ಳುವುದು, ತಾಂತ್ರಿಕ ಮಂಜೂರಾತಿ ಕುರಿತು ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವುದು, ಫಲಾನುಭವಿಗಳ ಪಟ್ಟಿ ತಯಾರಿಸಿ ಮೇಲಧಿಕಾರಿಗಳಿಗೆ ಸಲ್ಲಿಸುವುದು, ವಿಧಾನಸಭೆ / ಲೋಕಸಭೆ ಚುಕ್ಕೆ ಗುರುತಿನ ಪ್ರಶ್ನೆಗಳಿಗೆ ಮಾಹಿತಿ ತಯಾರಿಸಿ ಮಂಡಿಸುವುದು, ತೋಟಗಾರಿಕೆ ಬೆಳೆಗಳ ಮೌಲ್ಯಮಾಪನ ಕೆಲಸಗಳು, ಮಾಸಿಕ ಪ್ರಗತಿ ವರದಿ ತಯಾರಿಸುವುದು, ತೋಟಗಾರಿಕೆ ಬೆಳೆಗಳ ರೈತರ ತಾಕುಗಳ ಪರಿಶೀಲನೆ ಹಾಗೂ ತಾಂತ್ರಿಕ ಮಾಹಿತಿ ನೀಡುವುದು, ಪ್ರಕೃತಿ ವಿಕೋಪ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ತಯಾರಿಸುವುದು, ಹಾಗೂ ಪರೋಪಜೀವಿಗಳ ಪ್ರಯೋಗಶಾಲೆಯಲ್ಲಿ ಪರೋಪಜೀವಿಗಳನ್ನು ಅಭಿವೃದ್ಧಿಪಡಿಸುವುದು, ಎಲ್ಲ ಬಗೆಯ ಬಿಲ್ಲುಗಳನ್ನು ತಯಾರಿಸುವುದು, ಹಾಗೂ ಮೇಲಧಿಕಾರಿಗಳ ಆದೇಶ ಪಾಲಿಸುವುದು.

## ಸಹಾಯಕ ತೋಟಗಾರಿಕೆ ಅಧಿಕಾರಿ -

ರೈತ ಸಂಪರ್ಕ ಕೇಂದ್ರ : ಬಾಡ, ಕಿನ್ನರ, ಸಾವಂತವಾಡಾ ಹಾಗೂ ಫಾಡಸಾಯಿ

ಆಯಾ ರೈತ ಸಂಪರ್ಕ ಕೇಂದ್ರಗಳು ಕೇಂದ್ರಸ್ಥಾನವಾಗಿರುತ್ತವೆ. ತಮ್ಮ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮ ಪಂಚಾಯತಗಳಲ್ಲಿ ಎಲ್ಲ ಯೋಜನೆಗಳ ಮಾರ್ಗಸೂಚಿಗಳನ್ವಯ ಯೋಜನೆಗಳ ಅನುಷ್ಠಾನ ಕ್ರಮ ಕೈಗೊಳ್ಳುವುದು, ತಾಂತ್ರಿಕ ಮಂಜೂರಾತಿ ಕುರಿತು ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವುದು, ಫಲಾನುಭವಿಗಳ ಪಟ್ಟಿ ತಯಾರಿಸಿ ಮೇಲಧಿಕಾರಿಗಳಿಗೆ ಸಲ್ಲಿಸುವುದು, ಗ್ರಾಮಸಭೆಗಳಿಗೆ ಹಾಜರಾಗಿ ಯೋಜನೆಗಳ ಪ್ರಚಾರ ಕೈಗೊಳ್ಳುವುದು, ಫಲಾನುಭವಿಗಳನ್ನು ಗ್ರಾಮಸಭೆಯಲ್ಲಿ ಆಯ್ಕೆ ಮಾಡುವುದು. ತೋಟಗಾರಿಕೆ ಬೆಳೆಗಳ ರೈತರ ತಾಕುಗಳ ಪರಿಶೀಲನೆ ಹಾಗೂ ತಾಂತ್ರಿಕ ಮಾಹಿತಿ ನೀಡುವುದು ಹಾಗೂ ಮೇಲಧಿಕಾರಿಗಳ ಆದೇಶ ಪಾಲಿಸುವುದು.

### ಪ್ರಥಮ ದರ್ಜೆ ಸಹಾಯಕ:

ವೇತನ ಬಿಲ್ಲು, ಡಿ.ಸಿ. ಬಿಲ್ಲು, ಎ.ಸಿ. ಬಿಲ್ಲು, ಎನ್‌ಡಿಸಿ ಬಿಲ್ಲು, ಪ್ರವಾಸ ಭತ್ಯೆ ಬಿಲ್ಲು ತಯಾರಿಸುವುದು, ಸಂಬಂಧಪಟ್ಟ ವಹಿಗಳ ನಿರ್ವಹಣೆ, ನಗದು ವಹಿ ನಿರ್ವಹಣೆ, ಸಾದಿಲ್ವಾರು, ಇತರ ಬಿಲ್ಲುಗಳಿಗೆ ಮಂಜೂರಾತಿ ಕ್ರಮ ಕೈಗೊಳ್ಳುವುದು, ಸ್ಟಾಂಪ್ ವಹಿ ನಿರ್ವಹಣೆ, ಜಿ.ಪಂ. & ತಾ.ಪಂ.ಗೆ ಸಂಬಂಧಿಸಿದ ತಾಲೂಕು ಮಟ್ಟದ ಬಿಲ್ಲುಗಳನ್ನು ಪರಿಶೀಲಿಸಿ ಮೇಲು ಸಹಿ ಮಂಡಿಸುವುದು, ಸದರಿ ಯೋಜನೆಗಳ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದು. ಮೇಲಧಿಕಾರಿಗಳ ಆದೇಶ ಪಾಲಿಸುವುದು.

### ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು., ಜಿ.ಪಂ. ಕಾರವಾರ ರವರ ಕರ್ತವ್ಯ ಮತ್ತು ಜವಾಬ್ದಾರಿಗಳು:

- ಇಲಾಖೆಯ ತಾಲೂಕು ಮಟ್ಟದ ಪತ್ರಾಂಕಿತ ಅಧಿಕಾರಿಯ ಕರ್ತವ್ಯ ನಿರ್ವಹಣೆ.
- ತೋಟಗಾರಿಕೆ ಇಲಾಖೆಯ ಸಮಸ್ತ ಯೋಜನೆಗಳ ಅಭಿವೃದ್ಧಿ ವಿಸ್ತರಣೆ ಇತ್ಯಾದಿ ಕೆಲಸಗಳ ನಿರ್ವಹಣೆ.
- ಇಲಾಖೆಯ ಮಾರ್ಗಸೂಚಿ, ಅನುಮೋದಿತ ಎಂಪಿಕ್ ಕಾರ್ಯಕ್ರಮಗಳ ಪ್ರಕಾರ ಫಲಾನುಭವಿಗಳ ಆಯ್ಕೆ ಹಾಗೂ ಯೋಜನೆಗಳ ಪ್ರಗತಿ ನಿರ್ವಹಣೆ.
- ತೋಟಗಾರಿಕೆ ಚಟುವಟಿಕೆಗಳನ್ನು ಕಾಲಕ್ಕನುಸಾರ ಕೈಗೊಳ್ಳಲು ರೈತರಿಗೆ ಮಾರ್ಗದರ್ಶನ ನೀಡುವುದು, ಕಚೇರಿ ಸಿಬ್ಬಂದಿಗಳ ಪ್ರಗತಿ ಪರಿಶೀಲನೆ, ರೈತರು/ ಜನಪ್ರತಿನಿಧಿಗಳೊಂದಿಗೆ ಕಲೆತು ರೈತರ ಸಮಸ್ಯೆಗಳಿಗೆ ಸ್ಪಂದಿಸುವುದರೊಂದಿಗೆ ಮಾರ್ಗೋಪಾಯ ಸೂಚಿಸುವುದು.
- ತಾಲೂಕು ಮಟ್ಟದ ಎಲ್ಲಾ ಅಧಿಕೃತ ಸಭೆ ಸಮಾರಂಭಗಳಿಗೆ ಹಾಜರಾಗುವುದು.
- ಕಚೇರಿಯಲ್ಲಿ ಪರಿಕರಗಳ ಖರೀದಿ, ಹಣಕಾಸು ವ್ಯವಸ್ಥೆ, ಪತ್ರ ವ್ಯವಹಾರ ಇತ್ಯಾದಿಗಳ ಪರಮೋಚ್ಚ ಅಧಿಕಾರ ಹೊಂದಿರುತ್ತಾರೆ.
- ಮೇಲಧಿಕಾರಿಗಳು ನೀಡುವ ಆದೇಶ ಮತ್ತು ಸೂಚನೆಗಳನ್ನು ಪರಿಪಾಲಿಸುವುದು.

### ಅಧಿಕಾರಿ/ ನೌಕರರ ಅಧಿಕಾರ ಮತ್ತು ಕರ್ತವ್ಯಗಳು :

#### ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು:

ತಾಲೂಕು ಮಟ್ಟದ ಇಲಾಖೆಯ ಕಾರ್ಯನಿರ್ವಹಣಾ ಅಧಿಕಾರಿಯಾಗಿರುತ್ತಾರೆ. ತೋಟಗಾರಿಕೆಯ ಸಮಸ್ತ ಯೋಜನೆಗಳ ತೋಟಗಾರಿಕೆ ಚಟುವಟಿಕೆ ಅಭಿವೃದ್ಧಿ ಹಾಗೂ ವಿಸ್ತರಣೆಯ ಜವಾಬ್ದಾರಿ ಹೊಂದಿರುತ್ತಾರೆ. ಇಲಾಖೆಯ ಮಾರ್ಗಸೂಚಿ ಹಾಗೂ ಅನುಮೋದಿತ ಎಂಪಿಕ್ ಪ್ರಕಾರ ತಾಲೂಕಿನಲ್ಲಿ ವಿವಿಧ ಯೋಜನೆಗಳ ಕೆಲಸ ಕೈಗೊಳ್ಳುವುದು, ತೋಟಗಾರಿಕೆ ಚಟುವಟಿಕೆಗಳನ್ನು ಕಾಲಕ್ಕೆ ಅನುಸಾರವಾಗಿ ಕೈಗೊಳ್ಳಲು ರೈತರಿಗೆ ಮಾಹಿತಿ ನೀಡುವುದು, ಕಚೇರಿಯ ಅಧೀನ ಸಿಬ್ಬಂದಿ ಕಚೇರಿಯಲ್ಲಿ / ಸಾರ್ವಜನಿಕರೊಂದಿಗೆ ಗೌರವಯುತವಾಗಿ ಸಮಯೋಚಿತ ಕೆಲಸ ನಿರ್ವಹಿಸುತ್ತಾರೆಯೇ ಎನ್ನುವ ಬಗ್ಗೆ ನಿಗಾ ವಹಿಸುತ್ತಾರೆ. ತಾಲೂಕಾ ವ್ಯಾಪ್ತಿಗೆ ಒಳಪಡುವ ತೋಟಗಾರಿಕೆ ಚಟುವಟಿಕೆ ಅಭಿವೃದ್ಧಿ, ವಿಸ್ತರಣೆ, ಸಸ್ಯ ಸಂರಕ್ಷಣೆ ಇತ್ಯಾದಿ ಕುರಿತು ರೈತರ ತೋಟಕ್ಕೆ ಭೇಟಿ ನೀಡುವುದು, ಫಲಾನುಭವಿಗಳನ್ನು ಆಯ್ಕೆ ಮಾಡುವುದು, ಜನಪ್ರತಿನಿಧಿಗಳೊಂದಿಗೆ ಉತ್ತಮ ಸಂಬಂಧ ಹೊಂದುವುದರೊಂದಿಗೆ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಮಾರ್ಗೋಪಾಯ ಸೂಚಿಸುವ ಹೊಣೆ ಹೊಂದಿರುತ್ತಾರೆ. ತಾಲೂಕು ಮಟ್ಟದ ಎಲ್ಲ ಸಭೆಗಳಿಗೆ ಖುದ್ದಾಗಿ ಹಾಜರಾಗುವುದು, ಅದೀನ ಸಿಬ್ಬಂದಿಗಳಿಗೆ ವಹಿಸಿರುವ ಕೆಲಸಗಳ ಪ್ರಗತಿ ಪರಿಶೀಲನೆ, ಪರಿಕರಗಳ ಖರೀದಿ, ದಾಸ್ತಾನು ವಿತರಣೆ ಹಾಗೂ ಎಲ್ಲ ಬಗೆಯ ಲೆಕ್ಕ ತಪಾಸಣೆ ವರದಿಗಳಿಗೆ ಅನುಸರಣ ವರದಿ ಸಲ್ಲಿಸುವುದು, ಹಣಕಾಸು ವ್ಯವಸ್ಥೆ, ಇತ್ಯಾದಿಗಳ ಸಮಸ್ತ ಜವಾಬ್ದಾರಿ ಹೊಂದಿರುತ್ತಾರೆ. ಪರೋಪಜೀವಿ ಪ್ರಯೋಗಶಾಲೆಯಲ್ಲಿ ಪರೋಪಜೀವಿಗಳನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿ ಹೊಂದಿರುತ್ತಾರೆ. ಹಾಗೂ ಮೇಲಧಿಕಾರಿಗಳ ಆದೇಶ ಪಾಲಿಸುವುದು.

**ನಿರ್ಣಯ ತೆಗೆದುಕೊಳ್ಳುವಂತಹ ಪ್ರಸ್ತಾವನೆಗಳಲ್ಲಿ ಪಾಲಿಸಬೇಕಾದ ಕ್ರಮ, ಮೇಲ್ವಿಚಾರಣೆ ಚಾನಲ್‌ಗಳ ಮತ್ತು ಅಕೌಂಟಬಲಿಟಿ ಸೇರಿದಂತೆ :**

**ತೋಟಗಾರಿಕೆ ಸಹಾಯಕರು :**

ಸಹಾಯಕ ತೋಟಗಾರಿಕೆ ಅಧಿಕಾರಿರವರ ಎಲ್ಲ ಕೆಲಸಗಳಲ್ಲಿ ಸಹಕಾರ ನೀಡುವುದು, ಎಲ್ಲ ಯೋಜನೆಗಳ ಪರಿಕರಗಳನ್ನು ಫಲಾನುಭವಿಗಳಿಗೆ ನೀಡಿರುವ ಬಗ್ಗೆ ದಾಖಲೆಗಳನ್ನು ಸಿದ್ಧಪಡಿಸುವುದು, ಮೇಲಧಿಕಾರಿಗಳ ಆದೇಶ ಪಾಲಿಸುವುದು.

**ಪ್ರಥಮ ದರ್ಜೆ ಸಹಾಯಕ:**

ತಾವು ಸ್ವೀಕರಿಸಿರುವ ಪತ್ರಗಳ ಸಂಬಂಧ ನಿಯಮಗಳು, ಸರ್ಕಾರಿ ಆದೇಶಗಳು , ಸುತ್ತೋಲೆಗಳು ಇತ್ಯಾದಿ ಸೂಚನೆಗಳನ್ನು ಗಮನಿಸಿ, ಮುಂದಿನ ಆದೇಶಕ್ಕಾಗಿ ಕಡತ ಬಿಲ್ಲುಗಳನ್ನು , ಆದೇಶಗಳನ್ನು ನಗದು ವಹಿ ಇತ್ಯಾದಿಗಳನ್ನು ವಿಳಂಬ ಮಾಡದೇ ಮಂಡಿಸುವುದು.

**ಸಹಾಯಕ ತೋಟಗಾರಿಕೆ ಅಧಿಕಾರಿ:**

ಕಾರವಾರ ತಾಲೂಕಿಗೆ ಸಂಬಂಧಿಸಿದ ಎಲ್ಲ ಯೋಜನೆಗಳ ಕಡತ ನಿರ್ವಹಣೆ, ಎಂಪಿಕ್, ಮಾರ್ಗಸೂಚಿಗಳ ಪ್ರಕಾರ ಯೋಜನೆಗಳನ್ನು ಅನುಷ್ಠಾನಗೊಳಿಸುವುದು. ಪ್ರಗತಿ ವರದಿ ತಯಾರಿಕೆ, ಫಲಾನುಭವಿಗಳ ತಾಕು ಪರಿಶೀಲನೆ ಹಾಗೂ ತಾಂತ್ರಿಕ ಸಲಹೆ ಖರೀದಿಸಿರುವ ಎಲ್ಲ ಪರಿಕರಗಳ ದಾಸ್ತಾನು ಹಾಗೂ ಅವುಗಳ ನಿರ್ವಹಣೆ ಹಾಗೂ ಮೇಲಧಿಕಾರಿಗಳ ಆದೇಶ ಪಾಲಿಸುವುದು.

**ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು:**

ಪ್ರಸ್ತಾವನೆಗಳ ಕುರಿತು ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ತೀರ್ಮಾನಿಸುವುದು, ತಮ್ಮ ಹುದ್ದೆಗೆ ನೀಡಿರುವ ಅಧಿಕಾರ ವ್ಯಾಪ್ತಿಯೊಳಗೆ ಅನುಮೋದಿಸಿ ಮಂಜೂರಾತಿ ನೀಡುವುದು, ಅಗತ್ಯ ಸಂದರ್ಭದಲ್ಲಿ ತೋಟಗಾರಿಕೆ ಉಪನಿರ್ದೇಶಕರಿಗೆ ಶಿಫಾರಸು ಮಾಡುವುದು ಹಾಗೂ ಮೇಲಧಿಕಾರಿಗಳ ಆದೇಶ ಪಾಲಿಸುವುದು.

**ಕೆಲಸ ಕಾರ್ಯಗಳನ್ನು ನಿರ್ವಹಿಸಲು ನಿಗದಿಪಡಿಸಲಾದ ವಿಧಾನಗಳು, ಕಟ್ಟುಪಾಡುಗಳು :**

**ತೋಟಗಾರರು:**

ಮೇಲಾಧಿಕಾರಿಗಳು ವಹಿಸಿದ ಕೆಲಸಗಳನ್ನು ಅದೇ ದಿನ ನಿರ್ವಹಿಸುವುದು.

**ತೋಟಗಾರಿಕೆ ಸಹಾಯಕರು:**

ಸಹಾಯಕ ತೋಟಗಾರಿಕೆ ಅಧಿಕಾರಿಗಳ ಎಲ್ಲಾ ಕೆಲಸಗಳಲ್ಲಿ ಸಹಕರಿಸಿ ನಿಗದಿಪಡಿಸಿರುವ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸುವುದು.

**ಸಹಾಯಕ ತೋಟಗಾರಿಕೆ ಅಧಿಕಾರಿ:**

ತಾಲೂಕಿಗೆ ಸಂಬಂಧಿಸಿದ ಎಲ್ಲಾ ಯೋಜನೆಗಳನ್ನು ಎಂ.ಎಂ.ಆರ್ ಹಾಗೂ ಇಲಾಖೆ ಮಾರ್ಗಸೂಚಿ ಪ್ರಕಾರ ನಿಗದಿತ ಅವಧಿಯೊಳಗೆ ಅನುಷ್ಠಾನಗೊಳಿಸುವುದು ಹಾಗೂ ಮೇಲಧಿಕಾರಿಗಳ ಆದೇಶ ಪಾಲಿಸುವುದು.

**ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು :**

ಮಂಡಿಸಲಾದ ಎಲ್ಲಾ ಕಡತ, ಬಿಲ್ಲು, ವಹಿಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವುದು, ತಮ್ಮ ಅಧಿಕಾರ ವ್ಯಾಪ್ತಿ ಮೀರಿದ ಸಂದರ್ಭಗಳಲ್ಲಿ ತೋಟಗಾರಿಕೆ ಉಪನಿರ್ದೇಶಕರವರಿಗೆ ಪ್ರಸ್ತಾವನೆ ಸಲ್ಲಿಸುವುದು ಹಾಗೂ ಮೇಲಾಧಿಕಾರಿಗಳ ಆದೇಶ ಪಾಲಿಸುವುದು.

ನೌಕರರು ಅವರವರ ಕರ್ತವ್ಯಗಳನ್ನು ನಿರ್ವಹಿಸಲಾದ/ಉಪಯೋಗಿಸುವ/ ನಿಯಂತ್ರಣದಲ್ಲಿ ಟ್ರುಕೊಂಡಿರುವ ನಿಯಮಗಳು/ ಸೂಚನೆಗಳು/ಕೈಪಿಡಿಗಳು/ ದಾಖಲೆಗಳು ಮತ್ತು ನಿಬಂದನೆಗಳು.

1. ಕರ್ನಾಟಕ ನಾಗರೀಕ ಸೇವಾ ನಿಯಮಗಳು.
2. ಕರ್ನಾಟಕ ಆರ್ಥಿಕ ಸಂಹಿತೆ
3. ಕಛೇರಿ ಕೈ ಪಿಡಿ.
4. ವೃಂದ ಮತ್ತು ನೇಮಕಾತಿ ನಿಯಮಗಳು
5. ಆಯವ್ಯಯ ಕೈ ಪಿಡಿ
6. ಕರ್ನಾಟಕ ಖಜಾನೆ ಸಂಹಿತೆ
7. ಸಾದಿಲ್ವಾರು ವೆಚ್ಚದ ಕೈ ಪಿಡಿ
8. ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮ
9. ಇಲಾಖೆ ಮತ್ತು ಆರ್ಥಿಕ ಇಲಾಖೆ ಹೊರಡಿಸಿದ ಡೆಲಿಗೇಷನ್ ಆಫ್ ಪಾವರ್ಟ್
10. ಸರ್ಕಾರದ ಅಧಿಸೂಚನೆಗಳು (ಸುತ್ತೋಲೆಗಳು) ಇತ್ಯಾದಿ

### ಕಡತ ಶೀರ್ಷಿಕೆ

ಅ.ಸಂ.	ಕಡತದ ಶಾಖೆ		ದಾಖಲಾತಿಗಳ ಉಲ್ಲೇಖ
1.	ಸಿಬ್ಬಂದಿ	ಇ ಎಸ ಟಿ	ತೋಟಗಾರಿಕೆ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳ ಶಿಸ್ತು, ನಡತೆ, ಲೆಕ್ಕಪತ್ರ ಮತ್ತು ಇತರ ವಿಷಯಗಳು
2.	ಲೆಕ್ಕ ತಪಾಸಣೆ	ಆಡಿಟ್	ಲೆಕ್ಕ ತಪಾಸಣೆಗೆ ಸಂಬಂಧಿಸಿದ ಕಡತಗಳು
3.	ತಾಂತ್ರಿಕ ವಿಷಯಗಳು	ಸ.ತೋ.ಅ ಕೇಂದ್ರಸ್ಥಾನ	ತಾಂತ್ರಿಕ ವಿಷಯಗಳಿಗೆ ಸಂಬಂಧಿಸಿದ ಎಲ್ಲಾ ಪತ್ರಗಳು, ಪರಿಕರಗಳು, ಬಿಲ್ಲುಗಳು ಇತ್ಯಾದಿ ನಿರ್ವಹಣೆ

ಪಾಲಿಸಿಗಳನ್ನು ಮಾಡುವಾಗ ಅಥವಾ ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಇರುವ ಏರ್ಪಾಡುಗಳು, ಸಾರ್ವಜನಿಕ ಸದಸ್ಯರುಗಳ ಸಹಭಾಗಿತ್ವ ಮುಂತಾದ ವಿವರಗಳು.

ಇಲಾಖೆ ಮಾರ್ಗಸೂಚಿ/ ಎಂಎಂಆರ್ ಕಾರ್ಯಕ್ರಮಗಳ ಪ್ರಕಾರ ತಾಲೂಕು ಮಟ್ಟದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು, ಕಾರ್ಯಮಿತಿಗೊಳಪಟ್ಟು ಸಾರ್ವಜನಿಕರಿಂದ ಬಂದ ಅರ್ಜಿಗಳ ಕುರಿತು ಕ್ರಮ ಕೈಗೊಳ್ಳುವುದು.

ಈ ಇಲಾಖೆಯಿಂದ ರಚಿಸಲ್ಪಡುವ ಅಥವಾ ಸಲಹೆಗಳನ್ನು ಪಡೆಯುವ ಸಲುವಾಗಿ ಯಾವುದೇ ಸಮಿತಿಗಳಿರುವುದಿಲ್ಲ. ಮಾಹಿತಿ ಅಧಿನಿಯಮದ ಪ್ರಕಾರ ಮಾಹಿತಿಗಳನ್ನು ಪಡೆಯಬಹುದು.

## ಸಂಸ್ಥೆಯು ತನ್ನ ಅಧೀನದಲ್ಲಿ ಹೊಂದಿರುವ ದಾಖಲಾತಿಗಳ ವರ್ಗೀಕರಣ ವಿವರಗಳು

### 1. ತಾಂತ್ರಿಕ ಶಾಖೆ:

1. ಪ್ರಗತಿಯ ವರದಿಗಳು.
2. ಎಂ.ಎಂ.ಆರ್. ಪ್ರತಿಗಳು.
3. ದಾಸ್ತಾನು ಹಾಗೂ ವಿತರಣಾ ವಹಿಗಳು
4. ಎಲ್ಲ ಯೋಜನೆಗಳ ಮಂಜೂರಾತಿಗೆ ಸಂಬಂಧಿಸಿದಂತೆ ಅರ್ಜಿ ಪಹಣಿ ಇತ್ಯಾದಿ.
5. ಪ್ರಯೋಗಶಾಲೆಗೆ ಸಂಬಂಧಿಸಿದಂತೆ ಗೋನಿಯೋಜನ ಪರೋಪಜೀವಿ ಉತ್ಪಾದನೆ ಮತ್ತು ವಿತರಣೆ.

### 2. ಆಡಳಿತ ಶಾಖೆ:

1. ಹಾಜರಾತಿ ವಹಿ
2. ಪತ್ರಾಂಕಿತರಲ್ಲದ ಅಧಿಕಾರಿಗಳ ಸಾಂದರ್ಭಿಕ ರಜೆ ಕಡತ.
3. ಮಂಜೂರಾದ, ಕಾರ್ಯನಿರ್ವಹಿಸುತ್ತಿರುವ ಮತ್ತು ಖಾಲಿ ಹುದ್ದೆಗಳ ತಃಖ್ತೆ.
4. ಕಚೇರಿ ಆದೇಶದ ಪುಸ್ತಕ.
5. ರವಾನೆ ರಿಜಿಸ್ಟರ್.
6. ಸ್ವೀಕೃತಿ ವಹಿ.
7. ಮುದ್ರಾಂಕ ವಹಿ.
8. ರಹಸ್ಯ ವರದಿಗಳ ಕಡತ.
9. ಆಸ್ತಿ ಮತ್ತು ದಾಯಿತ್ವ ವಹಿ.
10. ಸೇವಾಪುಸ್ತಕ, ನಿಗಾವಹಿಯೊಂದಿಗೆ.
11. ಅಧಿಕಾರಿ / ಸಿಬ್ಬಂದಿಗಳ ವೈಯುಕ್ತಿಕ ವಹಿ.
12. ಸ್ವಾಂಪ ವಹಿ.
13. ನಗದು ಪುಸ್ತಕ (ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ, ರಾಜ್ಯವಲಯ ಯೋಜನೆ, ಜಿಲ್ಲಾವಲಯ ಯೋಜನೆ, ತಾಲೂಕು ಪಂಚಾಯತ ಯೋಜನೆ ಪ್ರತ್ಯೇಕ).
14. ವೇತನ ಬಟವಾಡೆ ವಹಿ.
15. ಪ್ರಯಾಣ ಭತ್ಯೆ ಬಟವಾಡೆ ವಹಿ.
16. ಅನುದಾನ ಬಿಡುಗಡೆ ನಿಗಾವಹಿ ಮತ್ತು ಸಾದಿಲ್ವಾರು ಬಿಲ್ ರಿಜಿಸ್ಟರ್.
17. ಖರ್ಚು ತಃಖ್ತೆ ರಿಜಿಸ್ಟರ್ (ಜಿ.ಪಂ. ರಾವ. ತಾಪಂ. ಪ್ರತ್ಯೇಕ )
18. ಟೋಕನ್ ವಹಿ.
19. ರೆಮಿಟೆನ್ಸ್ ರಿಜಿಸ್ಟರ್.
20. ಚೆಕ್ ಸ್ವೀಕೃತಿ ವಹಿ.
21. ಡೆಡ್ ಸ್ಟಾಕ ರಿಜಿಸ್ಟರ್.
22. ಪೀಠೋಪಕರಣ ರಿಜಿಸ್ಟರ್.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿ.ಪಂ) ಕಾರವಾರ ರವರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರ ದೂರವಾಣಿ ವಿವರ:

ಕ್ರ.ಸಂ.	ಹುದ್ದೆ	ಹೆಸರು	ದೂರವಾಣಿ ಸಂಖ್ಯೆ
1	ತೋಟಗಾರ	ಹುದ್ದೆ ಖಾಲಿ ಇದೆ	226602
2	ತೋಟಗಾರಿಕೆ ಸಹಾಯಕ	ಕು: ನೈನಾ ವಿ. ಪಾವಸ್ಕರ್	226602
3	ತೋಟಗಾರಿಕೆ ಸಹಾಯಕ	ಶ್ರೀಮತಿ. ಅನಿತಾ ಸೇವು ರಾಜೋಡ್	226602
4	ತೋಟಗಾರಿಕೆ ಸಹಾಯಕ	ಹುದ್ದೆ ಖಾಲಿ ಇದೆ	-
5	ಲ್ಯಾಬ್ ಸಹಾಯಕ	ಹುದ್ದೆ ಖಾಲಿ ಇದೆ	-
6	ಸಹಾಯಕ ತೋಟಗಾರಿಕೆ ಅಧಿಕಾರಿ (ಕೇಂದ್ರ ಸ್ಥಾನ)	ಶ್ರೀ ದಯಾನಂದ ಕಾರಗಿ	226602
7	ಸಹಾಯಕ ತೋಟಗಾರಿಕೆ ಅಧಿಕಾರಿ ಬಾಡ ರೈ. ಸಂ. ಕೇ.	ಶ್ರೀ ಅಕ್ಷಯಕುಮಾರ ಉಪಾಧ್ಯೈ	226602
8	ಸಹಾಯಕ ತೋಟಗಾರಿಕೆ ಅಧಿಕಾರಿ ಕಿನ್ನರ ರೈ.ಸಂ.ಕೇ.	ಹುದ್ದೆ ಖಾಲಿ ಇದೆ	-
9	ಸಹಾಯಕ ತೋಟಗಾರಿಕೆ ಅಧಿಕಾರಿ ಸಾವಂತವಾಡಾ ರೈ.ಸಂ.ಕೇ.	ಹುದ್ದೆ ಖಾಲಿ ಇದೆ	-
10	ಸಹಾಯಕ ತೋಟಗಾರಿಕೆ ಅಧಿಕಾರಿ ಘಾಡಸಾಯಿ ರೈ.ಸಂ.ಕೇ.	ಹುದ್ದೆ ಖಾಲಿ ಇದೆ	-
11	ಸಹಾಯಕ ತೋಟಗಾರಿಕೆ ಅಧಿಕಾರಿ ಲ್ಯಾಬ್, ಕಾರವಾರ	ಹುದ್ದೆ ಖಾಲಿ ಇದೆ	-
12	ಪ್ರಥಮ ದರ್ಜೆ ಸಹಾಯಕ	ಶ್ರೀ. ಬಾಬು ಎಚ್. ನಾಯ್ಕ	226602
13	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	01-08-2014 ರಿಂದ ಖಾಲಿ ಇದೆ	-

ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದ ವಿವರ

ಅ.ಸಂ.	ಹುದ್ದೆ	ಹೆಸರು
1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು	01-08-2014 ರಿಂದ ಖಾಲಿ ಇದೆ
2	ಸಹಾಯಕ ತೋಟಗಾರಿಕೆ ಅಧಿಕಾರಿ (ಕೇಂದ್ರ ಸ್ಥಾನ)	ಶ್ರೀ ದಯಾನಂದ ಕಾರಗಿ
3	ಸಹಾಯಕ ತೋಟಗಾರಿಕೆ ಅಧಿಕಾರಿ ಬಾಡ ರೈ. ಸಂ. ಕೇ.	ಶ್ರೀ ಅಕ್ಷಯಕುಮಾರ ಉಪಾಧ್ಯೈ
4	ಸಹಾಯಕ ತೋಟಗಾರಿಕೆ ಅಧಿಕಾರಿ ಕಿನ್ನರ ರೈ.ಸಂ.ಕೇ.	ತೆರವು -
5	ಸಹಾಯಕ ತೋಟಗಾರಿಕೆ ಅಧಿಕಾರಿ ಸಾವಂತವಾಡಾ ರೈ.ಸಂ.ಕೇ.	ತೆರವು
6	ಸಹಾಯಕ ತೋಟಗಾರಿಕೆ ಅಧಿಕಾರಿ ಘಾಡಸಾಯಿ ರೈ.ಸಂ.ಕೇ.	ತೆರವು
7	ಸಹಾಯಕ ತೋಟಗಾರಿಕೆ ಅಧಿಕಾರಿ ಲ್ಯಾಬ್, ಕಾರವಾರ	ತೆರವು
8	ತೋಟಗಾರಿಕೆ ಸಹಾಯಕ	ಕು: ನೈನಾ ವಿ. ಪಾವಸ್ಕರ್
9	ತೋಟಗಾರಿಕೆ ಸಹಾಯಕ	ಶ್ರೀಮತಿ. ಅನಿತಾ ಸೇವು ರಾಜೋಡ್
10	ತೋಟಗಾರಿಕೆ ಸಹಾಯಕ	ತೆರವು
11	ಲ್ಯಾಬ್ ಸಹಾಯಕ	ತೆರವು
12	ಪ್ರಥಮ ದರ್ಜೆ ಸಹಾಯಕ	ಶ್ರೀ. ಬಾಬು ಎಚ್. ನಾಯ್ಕ
13	ತೋಟಗಾರ	ತೆರವು

ಅಧಿಕಾರಿ / ಸಿಬ್ಬಂದಿಗಳ ಮಾಸಿಕ ವೇತನದ ವಿವರಗಳು.

ಅ.ಸಂ.	ಹುದ್ದೆ	ಹೆಸರು	ವೇತನ ಶ್ರೇಣಿ	ಮೂಲವೇತನ
1	ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, (ಜಿ.ಪಂ) ಕಾರವಾರ	01-08-2014 ರಿಂದ ಖಾಲಿ ಇದೆ	28100-50100	-
2	ಸಹಾಯಕ ತೋಟಗಾರಿಕೆ ಅಧಿಕಾರಿ (ಕೇಂದ್ರ ಸ್ಥಾನ)	ಶ್ರೀ ದಯಾನಂದ ಕಾರಗಿ	22200-40050	21600
3	ಸಹಾಯಕ ತೋಟಗಾರಿಕೆ ಅಧಿಕಾರಿ, ಬಾಡ ರೈ. ಸಂ. ಕೇ.	ಶ್ರೀ ಅಕ್ಷಯಕುಮಾರ ಉಪಾಧ್ಯೆ	22200-40050	21600
4	ಸಹಾಯಕ ತೋಟಗಾರಿಕೆ ಅಧಿಕಾರಿ, ಕಿನ್ನರ ರೈ.ಸಂ.ಕೇ.	ತೆರವು -	21600-40050	-
5	ಸಹಾಯಕ ತೋಟಗಾರಿಕೆ ಅಧಿಕಾರಿ, ಸಾವಂತವಾಡಾ ರೈ.ಸಂ.ಕೇ.	ತೆರವು	21600-40050	-
6	ಸಹಾಯಕ ತೋಟಗಾರಿಕೆ ಅಧಿಕಾರಿ, ಫಾಡಸಾಯಿ ರೈ.ಸಂ.ಕೇ.	ತೆರವು	21600-40050	-
7	ಸಹಾಯಕ ತೋಟಗಾರಿಕೆ ಅಧಿಕಾರಿ, ಲ್ಯಾಬ್, ಕಾರವಾರ	ತೆರವು	21600-40050	-
8	ತೋಟಗಾರಿಕೆ ಸಹಾಯಕ-1	ಕು: ನೈನಾ ವಿ. ಪಾವಸ್ಕರ್	12750-24000	12500
9	ತೋಟಗಾರಿಕೆ ಸಹಾಯಕ-2	ಶ್ರೀಮತಿ. ಅನಿತಾ ಸೇವು ರಾಜೋಡ್	12750-24000	12500
10	ತೋಟಗಾರಿಕೆ ಸಹಾಯಕ-3	ತೆರವು	12500-24000	-
11	ಲ್ಯಾಬ್ ಸಹಾಯಕ	ತೆರವು	12500-24000	-
12	ಪ್ರಥಮ ದರ್ಜೆ ಸಹಾಯಕ	ಶ್ರೀ. ಬಾಬು ಎಚ್. ನಾಯ್ಕ	15250-26700	14550
13	ತೋಟಗಾರ	ತೆರವು	10400-16400	10400

2017 -18 ನೇ ಸಾಲಿನಲ್ಲಿ ರಾ.ತೋ.ಮಿ, ರಾಜ್ಯವಲಯ ಹಾಗೂ ಜಿಲ್ಲಾ ವಲಯ ಯೋಜನೆಗಳ 31.03.2018 ಅಂತ್ಯಕ್ಕೆ ಪ್ರಗತಿ ವರದಿ.

ಕ್ರ.ಸಂ	ಕಾರ್ಯಕ್ರಮ	ಘಟಕ ವೆಚ್ಚ	ವಾರ್ಷಿಕ ಗುರಿ			ಬಿಡುಗಡೆ ಅನುದಾನ	ಸಾಧನೆ		
			ಆರ್ಥಿಕ	ಭೌತಿಕ	ಫ.ಸಂ		ಆರ್ಥಿಕ	ಭೌತಿಕ	ಫ.ಸಂ
1	ರಾ.ತೋ.ಮಿ (N.H.M) ಯೋಜನೆ	-	4.14000	32.60 ಹೆ	82	4.14000	4.12000	32.6 ಹೆ	82
2	ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ (CHD)		12.42300	1041	1041	12.42300	12.42228	1041	1041
3	ಉತ್ಪಾದನಾ ಸುಧಾರಣಾ ಕಾರ್ಯಗಳಲ್ಲಿ ತೆಂಗಿನಲ್ಲಿ ಸಂಯೋಜಿತ ಬೇಸಾಯ	ರೂ.7500/ ಹೆ	0.15750	1.0ಹೆ	2	0.15750	0.15750	1.0ಹೆ	2
4	ಇಲಾಖಾ ಪ್ರಯೋಗ ಶಾಲೆಗಳ ಅಭಿವೃದ್ಧಿ ಯೋಜನೆಯಡಿ ಅಣಬೆ ಬೇಸಾಯ ಕಾರ್ಯಕ್ರಮ	ರೂ 36000/ ಘಟಕ	0.72	100	100	0.72	0.71848	100	100
5	ಬೀಜ ಭಾಗ್ಯ ಯೋಜನೆ	ರೂ. 2000/ ಎಕರೆ	1.02000	50 ಎಕರೆ	-	1.02000	0.38000	19 ಎಕರೆ	21
3	(ರಾ.ವ) ತೋಟಗಾರಿಕೆ ಬೆಳೆಗಳ ರೋಗ ಮತ್ತು ಕೀಟ ಸಮಗ್ರ ನಿಯಂತ್ರಣ		1.15000	2.00	-	1.15000	1.14502	2.00	-
4	ಪ್ರಚಾರ ಮತ್ತು ಸಾಹಿತ್ಯ		1.10	-	-	1.10	1.10	-	-



6	ಜೇನು ಸಾಕಾಣಿಕೆ								
	1. ಪೆಟ್ಟಿಗೆ ಮತ್ತು ಕುಟುಂಬ ಖರೀದಿ	ರೂ. 1800	0.36000	40	16	0.36000	0.36000	40	16
	2. ತರಬೇತಿ	ರೂ. 6000	0.0600	-	9	0.0600	0.0600	9	9
	<b>ಒಟ್ಟು</b>		<b>0.42000</b>		<b>25</b>	<b>0.42000</b>	<b>0.42000</b>		<b>25</b>
7	ರೈತರಿಗೆ ಸಹಾಯ (ತಾಲೂಕು ಪಂಚಾಯತ)	ರೂ. 2000/ಹೆ	0.15	8	8	0.14	0.14	7	7
8	ರೈತರಿಗೆ ತರಬೇತಿ								
	1. ಪುರುಷ ರೈತರಿಗೆ	ರೂ. 12000	0.12	30	30	0.12	0.12	30	30
	2. ರೈತ ಮಹಿಳೆಯರಿಗೆ	ರೂ. 12000	0.12	30	30	0.12	0.12	30	30
	<b>ಒಟ್ಟು</b>		<b>0.39</b>		<b>68</b>	<b>0.38</b>	<b>0.38</b>		<b>67</b>

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು  
ಜಿ.ಪಂ ಕಾರವಾರ

2017-18 ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ 31-03-2018 ರ ಅಂತ್ಯಕ್ಕೆ ಪ್ರಗತಿ ವರದಿ

ತಾಲೂಕು : ಕಾರವಾರ										
ಕ್ರ.ಸಂ	ಕಾರ್ಯಕ್ರಮ	ಘಟಕ ವೆಚ್ಚ	ವಾರ್ಷಿಕ ಗುರಿ			ಸಾಧನೆ			ಉಳಿಕೆ	
			ಆರ್ಥಿಕ (ಲಕ್ಷ)	ಭೌತಿಕ	ಪ.ಸಂಖ್ಯೆ	ಆರ್ಥಿಕ (ಲಕ್ಷ)	ಭೌತಿಕ	ಪ.ಸಂಖ್ಯೆ	ಆರ್ಥಿಕ	ಭೌತಿಕ
1	ಕಾಳುಮೆಣಸು ಪ್ರದೇಶ ವಿಸ್ತರಣೆ (ಹೊಸ)	ರೂ.20000/ಹೆ.	0.40	2	6	0.40	2	6	-	-
2	ಕೋಕೊ ಪ್ರದೇಶ ವಿಸ್ತರಣೆ (ಹೊಸ)	ರೂ. 12000/ಹೆ	0.60	5	2	0.60	5	2	-	-
3	ಗೇರು 1 ನೇ ವರ್ಷದ ನಿರ್ವಹಣೆ	ರೂ.4000/ಹೆ	0.40	10	15	0.40	10	15	-	-
4	ಗೇರು 2 ನೇ ವರ್ಷದ ನಿರ್ವಹಣೆ	ರೂ. 4000/ಹೆ	0.19200	4.6	8	0.18400	4.4	7	0.008	1
5	ಹೈಬ್ರಿಡ್ ತರಕಾರಿ ಪ್ರದೇಶ ವಿಸ್ತರಣೆ	ರೂ.2000/ಹೆ	2.20000	11	15	2.20000	11	15	-	-
6	ಜೇನು ಕಾಲೋನಿ (059)	ರೂ. 800/ ಘಟಕ	0.16000	18	18	0.16000	18	18	-	-
7	ಜೇನು ಪೆಟ್ಟಿಗೆ (059)	ರೂ. 800/ ಘಟಕ	0.16000	18	18	0.16000	18	18	-	-
8	ಜೇನು ತುಪ್ಪ ತೆಗೆಯುವ ಯಂತ್ರ (059)	ರೂ.1600/ ಘಟಕ	0.02800	1	1	0.01600	18	18	0.01200	-
	<b>ಒಟ್ಟು</b>		<b>4.14</b>	<b>69.5</b>	<b>83</b>	<b>4.12</b>	<b>69.3</b>	<b>82</b>	<b>0.02</b>	<b>1</b>

**ಇಲಾಖೆಯಿಂದ ಅಥೋರೈಸೇಶನ್ ಮಂಜೂರಾದ ಅಥವಾ ಪರವಾನಿಗೆ ನೀಡಲಾದ ಮತ್ತು ಕಡಿಮೆ ದರದಲ್ಲಿ ಸವಲತ್ತುಗಳನ್ನು ಪಡೆಯಲಾದ ರೆಸಿಪಿಯೆಂಟ್‌ಗಳ ವಿವರಗಳು**

ಕಾರವಾರ ತಾಲೂಕಿಗೆ ಮಂಜೂರಾದ ಇಲಾಖೆಯ ವಿವಿಧ ಯೋಜನೆಗಳ ಅಡಿಯಲ್ಲಿ ಉಚಿತವಾಗಿ/ಕಡಿಮೆ ದರದಲ್ಲಿ ಸವಲತ್ತುಗಳನ್ನು ಪಡೆಯಲಾದ ಫಲಾನುಭವಿಗಳ ವಿವರಗಳನ್ನು ಯೋಜನೆವಾರು ಪ್ರತ್ಯೇಕ ವಹಿಗಳಲ್ಲಿ ನಿರ್ವಹಿಸಲಾಗಿದೆ. ಆಯಾ ವರ್ಷದ ಅಂತ್ಯಕ್ಕೆ ಸದರಿ ಫಲಾನುಭವಿಗಳ ಪಟ್ಟಿಯ ಪ್ರತಿಗಳನ್ನು ಮೇಲಧಿಕಾರಿಗಳಿಗೆ ಹಾಗೂ ಕಛೇರಿ ನೋಟೀಸ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ.

**ಕುಗ್ಗಿಸಲಾದ ಎಲೆಕ್ಟ್ರಾನಿಕ್ ಮಾದರಿಯಲ್ಲಿನ ಲಭ್ಯವಿರುವ ಮಾಹಿತಿ ವಿವರ ದೊರಕುವಂತೆ ಅಥವಾ ಮಾಹಿತಿ ಇಟ್ಟುಕೊಂಡಿರುವಿಕೆ.**

ಕಚೇರಿಯಲ್ಲಿ ಕಂಪ್ಯೂಟರಿನಲ್ಲಿ ಯೋಜನೆಗಳು, ಫಲಾನುಭವಿಗಳ ವಿವರಗಳನ್ನು ದಾಖಲು ಮಾಡಲಾಗಿದೆ.

**ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಅವಕಾಶ ವಿಚಾರಗಳು ಗ್ರಂಥಾಲಯ ಅಥವಾ ಓದುವ ಕೊಠಡಿಗಳನ್ನು ಒಳಗೊಂಡು ಸಾರ್ವಜನಿಕ ಉಪಯೋಗಕ್ಕಾಗಿ ತೆರೆದಿದ್ದರೆ :**

ಸದ್ಯಕ್ಕೆ ಸಾರ್ವಜನಿಕ ಗ್ರಂಥಾಲಯ ವ್ಯವಸ್ಥೆ ಇರುವುದಿಲ್ಲ.

**ಸಾರ್ವಜನಿಕ ಮಾಹಿತಿ ಅಧಿಕಾರಿಯ ಹೆಸರು, ಪದನಾಮ ಮತ್ತು ಇತರೆ ವಿಷಯಗಳು.**

ಶ್ರೀ ಅಕ್ಷಯಕುಮಾರ ಉಪಾಧ್ಯೆ  
ಪ್ರಭಾರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು,  
(ಜಿ.ಪಂ) ಕಾರವಾರ  
ದೂರವಾಣಿ ಸಂಖ್ಯೆ: 08382 226602

ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿಯ ಹೆಸರು, ಪದನಾಮ

ಶ್ರೀ ದಯಾನಂದ ಕಾರಗಿ  
ಸಹಾಯಕ ತೋಟಗಾರಿಕೆ ಅಧಿಕಾರಿ (ತಾ.ಸ)  
(ಜಿ.ಪಂ) ಕಾರವಾರ

**ಮೇಲ್ಮನವಿ ಪ್ರಾಧಿಕಾರ:**

ಶ್ರೀ ಶಶಿಕಾಂತ ಕೋಟಿಮನಿ  
ತೋಟಗಾರಿಕೆ ಉಪನಿರ್ದೇಶಕರು,  
ಜಿಲ್ಲಾ ಪಂಚಾಯತ್, ಶಿರಸಿ, ಉತ್ತರಕನ್ನಡ.  
ದೂರವಾಣಿ ಸಂಖ್ಯೆ: 08384 226427

---

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು,  
(ಜಿ.ಪಂ ) ಕಾರವಾರ